

Student: MAHADEVASWAMY. D

Score: 18/20 (90.00%)

Code: 0829

1. A person with a growth mindset is always willing to _____. | ಬೆಳವಣಿಗೆಯ ಮನಸ್ಥಿತಿ ಹೊಂದಿರುವ ವ್ಯಕ್ತಿಯು ಯಾವಾಗಲೂ _____ ಸಿದ್ಧರಿದ್ದಾರೆ.

A) relax | ವಿಶ್ರಾಂತಿ

B) grow, change, learn | ಬೆಳೆಯಿರಿ, ಬದಲಿಸಿ, ಕಲಿಯಿರಿ (Correct)

C) keep quiet | ಮೌನವಾಗಿರಿ

D) become rich | ಶ್ರೀಮಂತರಾಗುತ್ತಾರೆ

2. Jobs that have become outdated in the past 5 years _____. | ಕಳೆದ 5 ವರ್ಷಗಳಲ್ಲಿ ಹಳತಾದ ಕೆಲಸಗಳು _____

A) STD booth | STD ಬೂತ್ (Correct)

B) ola | ಓಲ

C) uber | ಉಬರ್

D) swiggy | ಸ್ವಿಗ್ಗಿ

3. To be in a job or work is _____. | ಕೆಲಸ ಅಥವಾ ಕೆಲಸದಲ್ಲಿ ಇರುವುದು ಎಂದರೆ _____

A) employ | ಉದ್ಯೋಗಿ

B) skill | ಕೌಶಲ್ಯ

C) knowledge | ಜ್ಞಾನ (Incorrect)

D) aptitude | ಯೋಗ್ಯತೆ

4. Ethics means _____. | ನೀತಿಶಾಸ್ತ್ರ ಎಂದರೆ _____

A) decide what is right and wrong for a human conduct | ಮಾನವ ನಡವಳಿಗೆಗೆ ಯಾವುದು ಸರಿ ಮತ್ತು ತಪ್ಪು ಎಂದು ನಿರ್ಧರಿಸಿ (Correct)

B) name of a city | ಒಂದು ನಗರದ ಹೆಸರು

C) employability skills | ಉದ್ಯೋಗ ಕೌಶಲ್ಯಗಳು

D) not relevant to society | ಸಮಾಜಕ್ಕೆ ಸಂಬಂಧಿಸಿಲ್ಲ

5. _____ is a brief statement about purpose and principles of the constitution. | _____ ಸಂವಿಧಾನದ ಉದ್ದೇಶ ಮತ್ತು ತತ್ವಗಳ ಸಂಕ್ಷಿಪ್ತ ಹೇಳಿಕೆಯಾಗಿದೆ.

A) Syllabus | ಪಠ್ಯಕ್ರಮ

B) Module | ಮಾಡ್ಯೂಲ್

C) The preamble | ಪೀಠಿಕೆ (Correct)

D) Unit | ಘಟಕ

6. Identify the improper term. | ಅಸಮರ್ಪಕ ಪದವನ್ನು ಗುರುತಿಸಿ.

A) Green pollution | ಹಸಿರು ಮಾಲಿನ್ಯ (Correct)

B) Water pollution | ಜಲ ಮಾಲಿನ್ಯ

C) Air pollution | ವಾಯು ಮಾಲಿನ್ಯ

D) Sound pollution | ಧ್ವನಿ ಮಾಲಿನ್ಯ

7. An activity that stops or reduces stress is called a stress

buster. Which of the following according to you is not a stress buster? | ಒತ್ತಡವನ್ನು ನಿಲ್ಲಿಸುವ ಅಥವಾ ಕಡಿಮೆ ಮಾಡುವ ಚಟುವಟಿಕೆಯನ್ನು ಒತ್ತಡ ಬಸ್ಟರ್ ಎಂದು ಕರೆಯಲಾಗುತ್ತದೆ. ನಿಮ್ಮ ಪ್ರಕಾರ ಈ ಕೆಳಗಿನವುಗಳಲ್ಲಿ ಯಾವುದು ಸ್ಟ್ರೆಸ್ ಬಸ್ಟರ್ ಅಲ್ಲ?

A) Spending long hours thinking about the problem | ಸಮಸ್ಯೆಯ ಬಗ್ಗೆ ದೀರ್ಘಕಾಲ ಯೋಚಿಸುವುದು. (Correct)

B) Going to bed on time | ಸಮಯಕ್ಕೆ ಸರಿಯಾಗಿ ಮಲಗುವುದು.

C) Listening to music | ಹಾಡು ಕೇಳುತ್ತಿದ್ದೇನೆ

D) Gardening | ತೋಟಗಾರಿಕೆ

8. _____ are the abilities and qualities you have as a person that helps you grow well in life and career. | _____ ಒಬ್ಬ ವ್ಯಕ್ತಿಯಾಗಿ ನೀವು ಹೊಂದಿರುವ ಸಾಮರ್ಥ್ಯಗಳು ಮತ್ತು ಗುಣಗಳು ಜೀವನ ಮತ್ತು ವೃತ್ತಿಜೀವನದಲ್ಲಿ ಉತ್ತಮವಾಗಿ ಬೆಳೆಯಲು ಸಹಾಯ ಮಾಡುತ್ತದೆ.

A) Personal strengths | ವೈಯಕ್ತಿಕ ಸಾಮರ್ಥ್ಯಗಳು (Correct)

B) Personal weaknesses | ವೈಯಕ್ತಿಕ ದೌರ್ಬಲ್ಯಗಳು

C) Opportunities | ಅವಕಾಶಗಳು D) Threats | ಬೆದರಿಕೆಗಳು

9. Which of these should be considered while making decisions? | ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಇವುಗಳಲ್ಲಿ ಯಾವುದನ್ನು ಪರಿಗಣಿಸಬೇಕು?

A) Your mood | ನಿಮ್ಮ ಮನಸ್ಥಿತಿ

B) The choices of your friends | ನಿಮ್ಮ ಸ್ನೇಹಿತರ ಆಯ್ಕೆಗಳು

C) The rules of your community | ನಿಮ್ಮ ಸಮುದಾಯದ ನಿಯಮಗಳು

D) Your personal priorities | ನಿಮ್ಮ ವೈಯಕ್ತಿಕ ಆದ್ಯತೆಗಳು (Correct)

10. Which of these is the full form of SWOT? | ಇವುಗಳಲ್ಲಿ SWOT ನ ಪೂರ್ಣ ರೂಪ ಯಾವುದು?

A) Special Wellness Organization Theme

B) Speak Work Openly Together

C) Strong World Olympic Team

D) Strength Weakness Opportunity Threat (Correct)

11. Which of these statements is true? | ಈ ಹೇಳಿಕೆಗಳಲ್ಲಿ ಯಾವುದು ನಿಜ?

A) All jobs are available in all cities | ಎಲ್ಲಾ ಉದ್ಯೋಗಗಳು ಎಲ್ಲಾ ನಗರಗಳಲ್ಲಿ ಲಭ್ಯವಿದೆ

C) Salary in metro cities is always higher than small towns | ಮೆಟ್ರೋ ನಗರಗಳಲ್ಲಿ ಸಂಬಳ ಯಾವಾಗಲೂ ಸಣ್ಣ ಪಟ್ಟಣಗಳಿಗಿಂತ ಹೆಚ್ಚಾಗಿರುತ್ತದೆ

B) Some cities have more opportunities than others for certain job roles | ಕೆಲವು ನಗರಗಳು ಕೆಲವು ಉದ್ಯೋಗದ ಪಾತ್ರಗಳಿಗೆ ಇತರರಿಗಿಂತ ಹೆಚ್ಚಿನ ಅವಕಾಶಗಳನ್ನು ಹೊಂದಿವೆ (Correct)

D) Only a few cities have job opportunities | ಕೆಲವು ನಗರಗಳಲ್ಲಿ ಮಾತ್ರ ಉದ್ಯೋಗಾವಕಾಶಗಳಿವೆ

12. What is mindfulness? | ಸಾವಧಾನತೆ ಎಂದರೇನು?

A) It is the technique of not minding anything | ಯಾವುದಕ್ಕೂ ತಲೆಕೆಡಿಸಿಕೊಳ್ಳದ ತಂತ್ರವಿದೆ.

C) It is the ability to be fully present in a moment | ಇದು ಒಂದು ಕ್ಷಣದಲ್ಲಿ ಸಂಪೂರ್ಣವಾಗಿ ಇರುವ ಸಾಮರ್ಥ್ಯ (Correct)

B) It is about sharpening your brain | ಇದು ನಿಮ್ಮ ಮೆದುಳನ್ನು ಚುರುಕುಗೊಳಿಸುವುದಾಗಿದೆ

D) It is the word used to describe people who are full of thoughts | ಇದು ಆಲೋಚನೆಗಳಿಂದ ತುಂಬಿರುವ ಜನರನ್ನು ವಿವರಿಸಲು ಬಳಸುವ ಪದವಾಗಿದೆ

13. Having a clear idea of our personality including strengths, weaknesses, thoughts, beliefs, motivation, values etc is called _____. | ಸಾಮರ್ಥ್ಯಗಳು, ದೌರ್ಬಲ್ಯಗಳು, ಆಲೋಚನೆಗಳು, ನಂಬಿಕೆಗಳು, ಪ್ರೇರಣೆ, ಮೌಲ್ಯಗಳು ಇತ್ಯಾದಿಗಳನ್ನು ಒಳಗೊಂಡಂತೆ ನಮ್ಮ ವ್ಯಕ್ತಿತ್ವ ಸ್ಪಷ್ಟ ಕಲ್ಪನೆಯನ್ನು ಹೊಂದಿರುವುದನ್ನು _____ ಎಂದು ಕರೆಯಲಾಗುತ್ತದೆ.

A) belief | ನಂಬಿಕೆ

C) myth | ಪುರಾಣ (Incorrect)

B) self awareness | ಸ್ವಯಂ ಅರಿವು

D) threat | ಬೆದರಿಕೆ

14. Which of the following is true about stress? | ಒತ್ತಡದ ಬಗ್ಗೆ ಈ ಕೆಳಗಿನವುಗಳಲ್ಲಿ ಯಾವುದು ನಿಜ?

A) Stress can be managed | ಒತ್ತಡವನ್ನು ನಿಭಾಯಿಸಬಹುದು (Correct)

C) Stress can not be decreased | ಒತ್ತಡವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ

B) Stress cannot be controlled | ಒತ್ತಡವನ್ನು ನಿಯಂತ್ರಿಸಲಾಗುವುದಿಲ್ಲ

D) All of the above | ಮೇಲಿನ ಎಲ್ಲವೂ

15. What is a comfort zone? | ಆರಾಮ ವಲಯ ಎಂದರೇನು?

A) It is a place where we go to sleep | ಇದು ನಾವು ಮಲಗಲು ಹೋಗುವ ಸ್ಥಳವಾಗಿದೆ

C) Our familiar lifestyle and behaviour is our comfort zone | ನಮ್ಮ ಪರಿಚಿತ ಜೀವನಶೈಲಿ ಮತ್ತು ನಡವಳಿಕೆಯು ನಮ್ಮ ಆರಾಮ ವಲಯವಾಗಿದೆ (Correct)

B) It is a place where children live | ಇದು ಮಕ್ಕಳು ವಾಸಿಸುವ ಸ್ಥಳವಾಗಿದೆ

D) A place designed in airport for resting | ವಿಮಾನ ನಿಲ್ದಾಣದಲ್ಲಿ ವಿಶ್ರಾಂತಿಗಾಗಿ ವಿನ್ಯಾಸಗೊಳಿಸಲಾದ ಸ್ಥಳ

16. Goals are of 2 types _____. | ಗುರಿಗಳು 2 ವಿಧಗಳಾಗಿವೆ

A) good and bad goals | ಒಳ್ಳೆಯ ಮತ್ತು ಕೆಟ್ಟ ಗುರಿಗಳು

C) rich and poor goals | ಶ್ರೀಮಂತ ಮತ್ತು ಕಳಪೆ ಗುರಿಗಳು

B) long-term and short-term goals | ದೀರ್ಘಕಾಲೀನ ಮತ್ತು ಅಲ್ಪಾವಧಿಯ ಗುರಿಗಳು (Correct)

D) fixed-term and non-fixed term goals | ಸ್ಥಿರ-ಅವಧಿಯ ಮತ್ತು ಸ್ಥಿರವಲ್ಲದ ಅವಧಿಯ ಗುರಿಗಳು

17. This intention to move out of one's place to another for better jobs is called _____. | ಉತ್ತಮ ಉದ್ಯೋಗಗಳಿಗಾಗಿ ಒಬ್ಬರ ಸ್ಥಳದಿಂದ ಇನ್ನೊಬ್ಬರಿಗೆ ಸ್ಥಳಾಂತರಗೊಳ್ಳುವ ಈ ಉದ್ದೇಶವನ್ನು _____ ಎಂದು ಕರೆಯಲಾಗುತ್ತದೆ.

A) mitigation | ತಗ್ಗಿಸುವಿಕೆ

C) migration | ವಲಸೆ (Correct)

B) litigation | ವ್ಯಾಜ್ಯ

D) irrigation | ನೀರಾವರಿ

18. _____ are the qualities that are considered negative, and need to be worked on. | _____ ಋಣಾತ್ಮಕವೆಂದು ಪರಿಗಣಿಸಲಾದ ಗುಣಗಳು ಮತ್ತು ಕೆಲಸ ಮಾಡಬೇಕಾಗಿದೆ.

A) Personal strengths | ವೈಯಕ್ತಿಕ ಸಾಮರ್ಥ್ಯಗಳು

C) Opportunities | ಅವಕಾಶಗಳು

B) Personal weaknesses | ವೈಯಕ್ತಿಕ ದೌರ್ಬಲ್ಯಗಳು (Correct)

D) Threats | ಬೆದರಿಕೆಗಳು

19. What is stress? | ಒತ್ತಡ ಎಂದರೇನು?

A) Feeling of joy | ಸಂತೋಷದ ಭಾವನೆ

C) Feeling of delight | ಆನಂದದ ಭಾವನೆ

B) Feeling of surprise | ಆಶ್ಚರ್ಯದ ಭಾವನೆ

D) Feeling of frustration / disappointment | ಹಠಾಶ / ನಿರಾಶೆಯ ಭಾವನೆ (Correct)

20. Which among these are not good manners while travelling by public transport? | ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ಇವುಗಳಲ್ಲಿ ಯಾವುದು ಉತ್ತಮ ನಡತೆ ಅಲ್ಲ?

A) Push back our seat without checking with the person on the back seat | ಹಿಂದಿನ ಸೀಟಿನಲ್ಲಿರುವ ವ್ಯಕ್ತಿಯನ್ನು ಪರಿಶೀಲಿಸದೆಯೇ ನಮ್ಮ ಸೀಟಿನನ್ನು ಹಿಂದಕ್ಕೆ ತಳ್ಳಿರಿ (Correct)

C) Follow the instructions of the cabin manager | ಕ್ಯಾಬಿನ್ ವ್ಯವಸ್ಥಾಪಕರ ಸೂಚನೆಗಳನ್ನು ಅನುಸರಿಸಿ

B) Be polite to fellow passengers and staff | ಸಹ ಪ್ರಯಾಣಿಕರು ಮತ್ತು ಸಿಬ್ಬಂದಿಯೊಂದಿಗೆ ಸೌಜನ್ಯದಿಂದ ವರ್ತಿಸಿ

D) Speak in a low voice | ಕಡಿಮೆ ಧ್ವನಿಯಲ್ಲಿ ಮಾತನಾಡಿ